



ಸಂಖ್ಯೆ: ಕೊ.ವೈ.ವಿ.ಸಂ.ಮ/ಸರಬ(2)3/2018-19 / 30

ದಿನಾಂಕ :- 02.04.2018

ದರಪಟ್ಟಿ ಸಲ್ಲಿಸಲು ಪ್ರಕಟಣೆ

ವಿಷಯ:- ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಭೋದಕ ಆಸ್ಪತ್ರೆಯಲ್ಲಿನ ರೋಗಿಗಳ ಉಪಯೋಗಕ್ಕಾಗಿ ಅವಶ್ಯವಿರುವ **Absorbent Surgical Cotton Roll** ಗಳನ್ನು ಸರಬರಾಜು ಮಾಡಲು ದರಪಟ್ಟಿಯನ್ನು ಸಲ್ಲಿಸುವ ಬಗ್ಗೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಭೋದಕ ಆಸ್ಪತ್ರೆಯಲ್ಲಿನ ರೋಗಿಗಳ ಉಪಯೋಗಕ್ಕಾಗಿ ಅವಶ್ಯವಿರುವ ಈ ಕೆಳಕಂಡ ಪ್ರಮಾಣದ **Absorbent Surgical Cotton Roll** ಗಳನ್ನು ಸರಬರಾಜು ಮಾಡಲು ಸ್ಥಳೀಯ ಸರಬರಾಜು ಸಂಸ್ಥೆ/ಅಧಿಕೃತ ವಿತರಕರಿಂದ ದರಪಟ್ಟಿಯನ್ನು ಕರೆಯಲಾಗಿದೆ. ಮೊಹರಾದ ದರಪಟ್ಟಿಯನ್ನು ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇವರಿಗೆ ಸಲ್ಲಿಸುವುದು.

Sl. No	Name of the Item	Quantity
1	Absorbent Surgical Cotton Roll [Net Wt. 500 gms]	500 Nos

ನಿಬಂಧನಗಳು:

1. ಸರಬರಾಜುದಾರರು ಅಧಿಕೃತ ಸಂಸ್ಥೆಯವರಾಗಿರಬೇಕು. ಜಾಲ್ತಿಯಲ್ಲಿರುವ ಪರವಾನಗಿಯನ್ನು ಹೊಂದಿರಬೇಕು.
2. ಲಕೋಟಿಯ ಮೇಲೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿನ ಭೋದಕ ಆಸ್ಪತ್ರೆಯ ಉಪಯೋಗಕ್ಕಾಗಿ ಅವಶ್ಯವಿರುವ Absorbent Surgical Cotton Roll ಪೂರೈಕೆಗೆ ದರಪಟ್ಟಿಗಳ ಆಹ್ವಾನ ಎಂದು ಬರೆದ ಮೊಹರು ಮಾಡಿದ ದರಪಟ್ಟಿಗಳನ್ನು ದಿನಾಂಕ: 12.04.2018 ರ ಸಂಜೆ 4.00 ಗಂಟೆಯೊಳಗೆ ಈ ಕಛೇರಿಗೆ ಸಲ್ಲಿಸುವುದು. ನಂತರ ಬರುವ ದರಪಟ್ಟಿಗಳನ್ನು ಅಂಗೀಕರಿಸುವುದಿಲ್ಲ. ಸಲ್ಲಿಸುವ ದರಪಟ್ಟಿಗಳನ್ನು ನಂತರದ ಕಾರ್ಯನಿರತ ದಿನದಂದು ಪೂರ್ವಾಹ್ನ 11.00 ಗಂಟೆಗೆ ನಿರ್ದೇಶಕರ ಕೊಠಡಿಯಲ್ಲಿ ಸಮಿತಿಯ ಸಮ್ಮುಖದಲ್ಲಿ ತೆರೆಯಲಾಗುವುದು.
3. ಸೂಚಿಸಿರುವ ದರಗಳು ಒಪ್ಪಿಗೆಯಾದಲ್ಲಿ ನಿಗದಿಪಡಿಸಿರುವ ಅವಧಿಯಲ್ಲಿ ಯಾವುದೇ ದರ ಬದಲಾವಣೆ ಮಾಡುವಂತಿಲ್ಲ ಮತ್ತು ಸೂಚಿತ ದರಗಳು ಎಷ್ಟು ತಿಂಗಳವರೆಗೆ ಜಾಲ್ತಿಯಲ್ಲಿರುತ್ತವೆ ಎಂಬುದನ್ನು ತಪ್ಪದೇ ನಮೂದಿಸುವುದು ಮತ್ತು ಸೂಚಿತ ದರಗಳು ಸರ್ಕಾರಿ ನಿಬಂಧನೆಯಂತೆ ಲಭ್ಯವಿರುವ ತೆರಿಗೆ, ಇತ್ಯಾದಿಗಳನ್ನು ಸಹ ತಪ್ಪದೇ ನಮೂದಿಸುವುದು.
4. ದರ ಪಟ್ಟಿಯನ್ನು ಅಂಗೀಕರಿಸುವ/ತಿರಸ್ಕರಿಸುವ ಅಧಿಕಾರ ಈ ಕೆಳ ಸಹಿದಾರರು ಹೊಂದಿರುತ್ತಾರೆ.
5. ಬೇಡಿಕೆಯ ಅಂದಾಜು ಪ್ರಮಾಣವು ಆಸ್ಪತ್ರೆಯ ಅಗತ್ಯತೆಗೆ ತಕ್ಕಂತೆ ಹಾಗೂ ಅನುದಾನದ ಲಭ್ಯತೆಗೆ ಅನುಗುಣವಾಗಿ ಖರೀದಿಸುವ ನಿಬಂಧನೆಗೊಳಪಟ್ಟಿರುತ್ತದೆ.

ನಿರ್ದೇಶಕರು ಹಾಗೂ ಡೀನ್
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಮಡಿಕೇರಿ - 572900

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗಿದೆ.

1. ಮಾನ್ಯ ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಸಲ್ಲಿಸುತ್ತಾ, ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಣೆಯ ಕೃಪೆಗಾಗಿ ಸಲ್ಲಿಸಲಾಗಿದೆ.



2. ನಿರ್ದೇಶಕರು ಮತ್ತು ಡೀನ್, ವೈದ್ಯಕೀಯ ಕಾಲೇಜು, /ಗುಲ್ಬರ್ಗ/ಗಬಗ/ಕೊಪ್ಪಳ/ಮೈಸೂರು/ಚಾಮರಾಜನಗರ/ಕಾರವಾರ, ಇವರಿಗೆ ಸೂಚನಾ ಫಲಕದಲ್ಲಿ ಪ್ರಕಟಿಸಲು ಕೋರಿದೆ.
3. ಉಪ ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾಭವನ, ಮಡಿಕೇರಿ ಇವರಿಗೆ ಕಳುಹಿಸುತ್ತಾ, ತಮ್ಮ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲು ಕೋರಿದೆ.
4. ವೈದ್ಯಕೀಯ ಅಧೀಕ್ಷಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಅಸ್ಸೆಟ್, ಮಡಿಕೇರಿ ಇವರಿಗೆ ತಮ್ಮ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲು ಕೋರಲಾಗಿದೆ.
5. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ತಮ್ಮ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲು ಕೋರಲಾಗಿದೆ.
6. ಕಛೇರಿ ಸೂಚನಾ ಫಲಕಕ್ಕೆ/ವೆಬ್ ಸೈಟ್ ಪ್ರತಿ
7. ಕಛೇರಿ ಪ್ರತಿ.

ಕ್ರ.ಸಂ.	ನಾಮ	ಹುದ್ದೆ
1	Dr. [Name]	[Designation]
2	Dr. [Name]	[Designation]
3	Dr. [Name]	[Designation]
4	Dr. [Name]	[Designation]
5	Dr. [Name]	[Designation]
6	Dr. [Name]	[Designation]
7	Dr. [Name]	[Designation]
8	Dr. [Name]	[Designation]
9	Dr. [Name]	[Designation]
10	Dr. [Name]	[Designation]

[Faint signature and stamp area]